

## ಮುನ್ನಡಿ

ಸಾಮಾನ್ಯವಾಗಿ ಕಾಯಿಲೆ ಎಲ್ಲಿರಿಗೂ ಬರುತ್ತದೆ. ಕಾಯಿಲೆ ಬಂದಾಗ ಏನು ಮಾಡಬೇಕು, ಅನು ಮಾಡಬಾರದು, ಬೇಗ ಗುಣ ಮುಖಿರಾಗಲು ಯಾವ ಕ್ರಮ ಅನುಸರಿಸಬೇಕು ಎಂಬುದನ್ನು ಎಲ್ಲರೂ ತಿಳಿದುಕೊಳ್ಳಬೇಕು. ಅಲ್ಲದೆ ಎಷ್ಟೋ ಸಾಮಾನ್ಯ ಕಾಯಿಲೆಗಳನ್ನು ಬರದಂತೆ ತಡೆಗಟ್ಟಲೂಬಹುದು. ಆದರೆ ಜನಸಾಮಾನ್ಯರು ಕಾಯಿಲೆ ಬಂದಾಗ ಅಸಮಾಯಕರಾಗುತ್ತಾರೆ. ವೈದ್ಯರ ಮೋಗಿ, ಜೀವಧಿ ಸೂಜಿಮದ್ದುಗಳನ್ನು ಸೇವಿಸುತ್ತಾರೆ. ಅಸ್ತ್ರತ್ಯೆಯಲ್ಲಿ ದಾಖಲಾಗುತ್ತಾರೆ. ತಮ್ಮ ಕಾಯಿಲೆಯನ್ನು ಗುಣಮಾಡುವುದು ವೈದ್ಯ ಸಿಫ್ಟಂಡಿಯ ಕೆಲಸ ಎಂದು ತಿಳಿಯತ್ತಾರೆ. ಕಾಯಿಲೆ ಬೇಗ ಅಥವಾ ಪ್ರೋತ್ಸಾಹಿಯಾಗಿದ್ದರೆ, ಬೇರೆ ವೈದ್ಯರನ್ನು ಅಸ್ತ್ರತ್ಯೆಗಳನ್ನು ಸಂದರ್ಶಿಸುತ್ತಾ ಅಲೆದಾಡುತ್ತಾರೆ. ತಮ್ಮ ಹಣ, ವೇಳೆ ಮತ್ತು ಅಳಿದುಳಿದ ಅರೋಗ್ಯ ನೆಮ್ಮೆದಿಯನ್ನು ಕಳಿದುಕೊಳ್ಳುತ್ತಾರೆ.

ನಮ್ಮ ರಾಜ್ಯದಲ್ಲಿ ಈಗ ಸಾಕಷ್ಟು ವೈದ್ಯರೇಯ ಕಾಲೇಜುಗಳಿವೆ. ವರ್ಷಕ್ಕೆ ಸುಮಾರು ವರಣು ಸಾವಿರಕ್ಕೂ ಮೇಲ್ಪಟ್ಟು ವೈದ್ಯರು ತಯಾರಾಗುತ್ತಿದ್ದಾರೆ. ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಿ ಬೀದಿಗೊಂಡು ನಸಿಂಗ್ ಹೋಂ, ಗಲ್ಲಿಗರಡು ಕ್ಲಿನಿಕ್‌ಗಳಿವೆ. ಇದೊಂದು ಮುಖಿಯಾರಿ, ಜನಸಂಖ್ಯೆಯ ಶೀಕಡಾ ಇಂಜಿನಿಯರ್ ಮಂದಿ ವಾಸಿಸುವ ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯ ಸೌಲಭ್ಯಗಳು ಬಹಳ ಕಡಿಮೆ ಅಥವಾ ಇಲ್ಲವೇ ಇಲ್ಲ. ಪ್ರತಿ ೧೦೦ ಜನಸಂಖ್ಯೆಗೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರವಿರಬೇಕು. ಪ್ರತಿ ೫೦೦ ಜನಸಂಖ್ಯೆಗೆ ಒಬ್ಬ ಪ್ರರೂಪ ಮತ್ತು ಸ್ತ್ರೀ ಆರೋಗ್ಯ ಕಾರ್ಯಕರ್ತೆರಬೇಕು ಎಂದು ಸರಕಾರ ನಿಗದಿ ಮಾಡಿಕೊಂಡು ಕಾರ್ಯೋನ್ಮೂಲಿವಾಗಿದ್ದರೂ ಅನೇಕ ಕಾರಣಗಳಿಂದ ಪ್ರಾಥಮಿಕ ಆರೋಗ್ಯ ಸೇವಾವ್ಯವಸ್ಥೆ ಪರಿಸಾಮರ್ಕಾರಿಯಾಗಿ ಕೆಲಸ ಮಾಡುತ್ತಿಲ್ಲ. ಹಣವಾಸಿನ ಅಭಾವ, ನುಂತ ವೈದ್ಯ-ವೈದ್ಯೇತರ ಸಿಫ್ಟಂಡಿಯ ಕೊರತೆ, ಉದ್ಯೋಗದಲ್ಲಿರುವರಲ್ಲಿ ಸೇವಾಮನೋಭಾವದ ಅಭಾವ, ಜನಗಳಲ್ಲಿ ತಲೆತಲಾತರದಿಂದ ಉಳಿದು ಬಂದಿರುವ ಅಜ್ಞಾನ, ಭಯ, ತಪ್ಪು ಆಚರಣೆಗಳು ಇದಕ್ಕೆ ಕಾರಣವೇನ್ನಿಬಂಧನು. ಕೇಂದ್ರ ಸರಕಾರ ೧೯೯೨ ರಲ್ಲಿ ಸಮುದಾಯ ಆರೋಗ್ಯ ಸ್ವಯಂ ಸೇವಕರ ಯೋಜನೆಯನ್ನು ಒಳಗೊಂಡಿರುತ್ತಿರುತ್ತಾರೆ. ಯೋಜನೆ ಬಾಲಗ್ರಹಿಂದಿರುತ್ತಾರೆ. ಸರಿಯಾಗಿ ಅನುಷ್ಠಾನಕ್ಕೆ ಬರಲೇ ಇಲ್ಲ. ಹಿಂಗಾಗಿ ನಮ್ಮ ದೇಶದಲ್ಲಿರುವ ೫೦ ಜನಸಂಖ್ಯೆಗಿಂತಲೂ ಕಡಿಮೆ ಇರುವ ಸುಮಾರು ಮೂರು ದಶಲಕ್ಷ ಹಳ್ಳಿಗಳಲ್ಲಿ ರೋಗಗ್ರಸ್ತ ಜನರಿಗೆ ಸೂಕ್ತ ಕಾಲದಲ್ಲಿ ಪ್ರಾಥಮಿಕ ಆರೋಗ್ಯ ಸೇವೆ ದೊರೆಯುವುದು ದುರಾಭವಾಗಿದೆ.

ಪರಿಸ್ಥಿತಿ ಹೀಗಿರುವಾಗ ಪ್ರತಿಯೊಬ್ಬ ವೈಕೆ, ತನ್ನ ಕುಟುಂಬಕ್ಕೆ ತಾನೇ ಆರೋಗ್ಯ ಸಹಾಯಕನಾಗಬೇಕಾಗುತ್ತದೆ. ತನ್ನ ಕುಟುಂಬದ ಸದಸ್ಯರೆಲ್ಲರ ಆರೋಗ್ಯವನ್ನು ಕಾಪಾಡುವುದು ಹೇಗೆ, ಆರೋಗ್ಯವನ್ನು ವೃದ್ಧಿಸುವುದು ಹೇಗೆ ಹಾಗೂ ಕಾಯಿಲೆ ಕಾರ್ಯಾಸ್ಕಾರಣಾಗ ಅದನ್ನು ಬೇಗ ಗುರುತಿಸಿ ಹತ್ತೋಟಿಗೆ ತರುವುದು ಹೇಗೆ ಎಂಬುದನ್ನು ಕಲೆತಿರಬೇಕಾಗುತ್ತದೆ. ಹಾಗೆಯೇ ಸ್ವಯಂ ಪ್ರೇರಣೆಯಿಂದ ತನ್ನ ಸೇರೆಹೊರೆಯವರ, ತನ್ನ ಉಲಿನವರ ಆರೋಗ್ಯದ ಕಡೆಗೂ ಗಮನ ಕೊಡಬೇಕಾಗುತ್ತದೆ. ನಮ್ಮ ಸಮಾಜದಲ್ಲಿ ಸಾಮಾನ್ಯ ರೋಗವಾಹಕಗಳಾದ ಕಲುಷಿತ ನೀರು, ಗಳಿ, ಮಣ್ಣ, ಕ್ರಿಮಿಕೆಟ ಪ್ರಾಣಿಗಳು ಹಾಗೂ ಬೇಜವಾಬ್ಬಾರಿಯಿಂದ ವರ್ತಿಸುವ ಜನರನ್ನು ಸರಿಪಡಿಸುವ ಜವಾಬ್ಬಾರಿಯನ್ನು ಹೊರಬೇಕಾಗುತ್ತದೆ.

ಈ ದಿನೆಯಲ್ಲಿ ಶ್ರೀ ಡೇವಿಡ್ ವನ್‌ಡರ್ ಅವರ 'Where there is no doctor' ಒಂದು ಅನುಪಮ ಮಾರ್ಗದರ್ಶಿಕೆ ಪ್ರಸ್ತುತ. ನಾನು ಇದನ್ನು ಕೆಲವು ವರ್ಷಗಳ ಹಿಂದೆ ಒದಿದಾಗ ಈ ಪ್ರಸ್ತುತ ಕನ್ನಡಕ್ಕೆ ಭಾಷಾಂತರಗೊಂಡರೆ ಎಷ್ಟು ಚೆಂದ ಎಂದುಕೊಂಡೆ. ಈ ಉಪಯುಕ್ತ ಕೆಲಸವನ್ನು ಶ್ರೀಮತಿ ರಾರಾಧಾ ಗೋಪಾಲ ಮತ್ತು ಡಾ. ಗೋಪಾಲ ದಾಬಡೆ ಅವರು ಮಾಡಿ ಕನ್ನಡಿಗಿಗೆ ಮಹಡುಪಕಾರ ಮಾಡಿದ್ದಾರೆ. ಭಾಷಾಂತರ ಎಷ್ಟು ಜೆನ್ನಾಗಿದೆ ಎಂದರೆ ಪ್ರಸ್ತುತವನ್ನು ಪ್ರಾಥಮಾಗಿ ಕನ್ನಡದಲ್ಲಿ ರಚಿಸಿದ್ದಾರೋ ಎನ್ನುವರ್ಪು ಸರಳವಾಗಿದೆ, ಅಥವಾ ಅಪ್ರಾಣವಾಗಿದೆ ಮತ್ತು ನಮ್ಮ ಸಾಮಾಜಿಕ ಸಾಂಸ್ಕೃತಿಕ ಪರಿಸರಕ್ಕೆ ಹೊಂದುವಂತಿದೆ. ಈ ಅಪ್ರಾಣ ಕೆಲಸಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ.

ಡಾಕ್ಟರ್ ಇಲ್ಲದೆಡೆ ಪ್ರಸ್ತುತ ಕನ್ನಡ ನಾಡಿನ ಮೂಲಿ ಮೂಲಿಗಳನ್ನು ತಲುಪಲಿ. ಪ್ರತಿಯೊಬ್ಬ ವೈದ್ಯರ, ವೈದ್ಯೇತರ ಸಿಫ್ಟಂಡಿ ಹಾಗು ಆರೋಗ್ಯ ಸ್ವಯಂ ಸೇವಕರ ಮಾರ್ಗದರ್ಶಿಕೆ ಕೈಪಿಡಿಯಾಗಲಿ. ಜನಸಾಮಾನ್ಯರ ಕೈಪಿಡಿಯಾಗಲಿ. ಜನಸಾಮಾನ್ಯರ ಮನೆ ಮನೆಯಲ್ಲಿ ಈ ಪ್ರಸ್ತುತದ ಉಪಯೋಗವಾಗಲಿ ಎಂದು ಮನಃ ಪೂರ್ವಕವಾಗಿ ಹಾರ್ಡೆಸುತ್ತೇನೆ.

ಡಾ. ಸಿ.ಆರ್.ಚಂದ್ರಶೇಖರ  
ಮನೋವೈದ್ಯ, ಸಿಮ್ಪ್ಲಾನ್ ಬೆಗಳೂರು-೨೬